

ಕರ್ನಾಟಕ ವಿಧಾನ ಪರಿಷತ್ತು

**ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು : ಶ್ರೀ ಹೆಚ್ ಎಸ್ ಗೋಪಿನಾಥ್
(ಸ್ಥಳೀಯ ಸಂಸ್ಥೆಗಳ ಕ್ಷೇತ್ರ)**

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 296


ಉತ್ತರಿಸಬೇಕಾದ ದಿನಾಂಕ : 12-08-2025

ಉತ್ತರಿಸಬೇಕಾದ ಸಚಿವರು : ಮಾನ್ಯ ಮುಖ್ಯಮಂತ್ರಿ

ಕ್ರ. ಸಂ.	ಪ್ರಶ್ನೆ	ಉತ್ತರ
ಅ)	ಸಹಕಾರ ಇಲಾಖೆಯಿಂದ ರೈತರಿಗಾಗಿ ಇರುವ ವಿವಿಧ ಸಾಲದ ಯೋಜನೆಗಳು ಯಾವುವು:(ಸಂಪೂರ್ಣ ಮಾಹಿತಿ ನೀಡುವುದು)	ಸಹಕಾರ ಇಲಾಖೆಯಿಂದ ಸಹಕಾರ ಸಂಘಗಳ ಮೂಲಕ ರೈತರಿಗೆ ಈ ಕೆಳಕಂಡ ಬಡ್ಡಿ ಸಹಾಯಧನ ಯೋಜನೆಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. 1) ರೂ. 5.00 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ/ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ವಿತರಿಸುವ ಯೋಜನೆ. 2) ರೂ.15.00 ಲಕ್ಷಗಳವರೆಗೆ ಮಧ್ಯಮಾವಧಿ/ದೀರ್ಘಾವಧಿ ಕೃಷಿ ಸಾಲಗಳನ್ನು ಶೇ.3 ರ ಬಡ್ಡಿ ದರದಲ್ಲಿ ವಿತರಿಸುವ ಯೋಜನೆ. 3) ಸಹಕಾರ ಸಂಘಗಳು ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಗೋದಾಮುಗಳಲ್ಲಿ ಶೇಖರಣೆ ಮಾಡಿ ವಿತರಿಸುವ ಅಡಮಾನ ಸಾಲವನ್ನು ಶೇ.7 ರ ಬಡ್ಡಿ ದರದಲ್ಲಿ ವಿತರಿಸುವ ಯೋಜನೆ. 4) ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗೆ ನಾಲ್ಕು ಚಕ್ರದ ಪಿಕ್‌ಅಪ್ ವ್ಯಾನ್ ಖರೀದಿಸಲು ಸಹಕಾರ ಸಂಘಗಳು ಏಳು ಲಕ್ಷ ರೂ.ವರೆಗಿನ ಸಾಲವನ್ನು ಶೇ.4 ರ ಬಡ್ಡಿ ದರದಲ್ಲಿ ವಿತರಿಸುವ ಯೋಜನೆ. 5) ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20.00 ಲಕ್ಷ ರೂ.ವರೆಗಿನ ಸಾಲಕ್ಕೆ ಸರ್ಕಾರ ಶೇ.7 ರಷ್ಟು ಬಡ್ಡಿ ಸಹಾಯಧನ ನೀಡುವ ಯೋಜನೆ. ಸಹಕಾರ ಸಂಘಗಳು ತಮ್ಮ ಬಂಡವಾಳ ಮತ್ತು ಮೇಲಿನ ಹಂತದ ಸಂಸ್ಥೆಗಳು ನೀಡುವ ಪುನರ್ಧನವನ್ನು ಉಪಯೋಗಿಸಿಕೊಂಡು ಸರ್ಕಾರ ನಿಗದಿಪಡಿಸಿದ ಬಡ್ಡಿದರದಲ್ಲಿ ರೈತರಿಗೆ ಸಾಲ ವಿತರಿಸಿ ಸಕಾಲದಲ್ಲಿ ವಸೂಲಾದಲ್ಲಿ ಸರ್ಕಾರದಿಂದ ನಿಯಮಿತ ಪ್ರಮಾಣದ ಬಡ್ಡಿ ಸಹಾಯಧನವನ್ನು ಒದಗಿಸಲಾಗುತ್ತಿದೆ.

ಆ)	ಈ ಸಾಲ ಯೋಜನೆಗಳ ಲಾಭ ಪಡೆಯಲು ರೈತರು ಅನುಸರಿಸಬೇಕಾಗಿರುವ ನಿಯಮಗಳೇನು; (ವಿವರ ನೀಡುವುದು)	ಈ ಯೋಜನೆಗಳ ಲಾಭ ಪಡೆಯಲು ಅನುಸರಿಸಬೇಕಾದ ನಿಯಮಗಳನ್ನು ಅನುಬಂಧದಲ್ಲಿ ನೀಡಲಾಗಿದೆ.
ಇ)	ರೈತರಿಗೆ ವಾಹನ ಸಾಲ ನೀಡುವ ಯೋಜನೆ ಜಾರಿಯಲ್ಲಿದೆಯೇ; ಹಾಗಿದ್ದಲ್ಲಿ, ಯಾವ ಯಾವ ವಾಹನಗಳಿಗೆ ಸಾಲ ನೀಡಲಾಗುತ್ತದೆ; ಮತ್ತು ನೀಡಲಾಗಿರುವ ಸಬ್ಸಿಡಿ ಹಣವೆಷ್ಟು (ವಿವರ ನೀಡುವುದು)	ಹೌದು, ಸಹಕಾರ ಸಂಘಗಳು ರೈತರಿಗಾಗಿ ವಿತರಿಸುವ ಪಿಕ್ ಅಪ್ ವಾಹನ (Pickup van) ಸಾಲದ ಮೇಲೆ ಪ್ರಸ್ತುತ ಬಡ್ಡಿ ಸಹಾಯಧನ ಲಭ್ಯವಿರುತ್ತದೆ. ಈ ಯೋಜನೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ರೈತರಿಗೆ ನಾಲ್ಕು ಚಕ್ರದ ಪಿಕ್ ಅಪ್ ವ್ಯಾನ್ (Pickup van) ಖರೀದಿಸಲು ಏಳು ಲಕ್ಷ ರೂ.ವರೆಗಿನ ಸಾಲವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಪಿಕಾರ್ಡ್ ಬ್ಯಾಂಕುಗಳು ಶೇ.11 ರ ಬಡ್ಡಿ ದರ ಮತ್ತು ಡಿಸಿಸಿ ಬ್ಯಾಂಕುಗಳು ಶೇ.10 ರ ಬಡ್ಡಿ ದರದಲ್ಲಿ ವಿತರಿಸಲಾಗುತ್ತಿದೆ. ರೈತರು ಪಡೆದ ಸಾಲವನ್ನು ನಿಗದಿತ ಅವಧಿಯಲ್ಲಿ ಮರುಪಾವತಿಸಿದಲ್ಲಿ ಸರ್ಕಾರ ಬಡ್ಡಿ ಸಹಾಯಧನವನ್ನು ನೀಡುತ್ತಿದ್ದು, ಸಾಲದ ಮೊತ್ತದಲ್ಲಿ ಸಬ್ಸಿಡಿ ಇರುವುದಿಲ್ಲ. ರೈತರು ಪ್ರತಿ ಆರು ತಿಂಗಳಿಗೊಮ್ಮೆ ಸಹಕಾರ ಸಂಘಗಳು ನಿಗದಿಪಡಿಸಿದ ಗಡುವಿನ ದಿನಾಂಕದೊಳಗೆ ಸಾಲದ ಕಂತನ್ನು ಮರುಪಾವತಿಸಿದಲ್ಲಿ ರೈತರ ಪರವಾಗಿ ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳಿಗೆ ಶೇ.7 ಮತ್ತು ಡಿಸಿಸಿ ಬ್ಯಾಂಕುಗಳಿಗೆ ಶೇ.6 ರ ಬಡ್ಡಿ ಸಹಾಯಧನ ದೊರೆಯುತ್ತದೆ. ಇದರಿಂದ ರೈತರಿಗೆ ಶೇ.4 ರ ಬಡ್ಡಿ ದರದಲ್ಲಿ ಸಾಲ ದೊರೆಯುತ್ತಾಹುದು.

ಕಡತ ಸಂಖ್ಯೆ: ಸಿಒ 210 ಸಿಎಲ್‌ಎಸ್ 2025


 (ಸಿದ್ದರಾಮಯ್ಯ)
 ಮುಖ್ಯಮಂತ್ರಿ

ವ್ಯಕ್ತ್ಯ ವಿನಾಶ ಪರಿಷತ್ತಿನ ಸದಸ್ಯರಾದ ಶ್ರೀ ಹೆಚ್.ಎನ್. ಗೋಪಿನಾಥ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅವರ ಚುಕ್ಕೆ ಗುರುತಿಲ್ಲದ

ಪ್ರಶ್ನೆ ಸಂಖ್ಯೆ 296 ಕ್ಕೆ ಅನುಬಂಧ-1

ಸಹಕಾರ ಇಲಾಖೆಯಿಂದ ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡುವ ಬಡ್ತಿ ಸಹಾಯಧನದ ಯೋಜನೆಯ
ನಿಯಮಗಳು ಹಾಗೂ ರೈತರು ಅನುಸರಿಸಬೇಕಾದ ನಿಯಮಗಳ ವಿವರ

1. ರೂ. 5.00 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2.00 ಲಕ್ಷಗಳವರೆಗೆ
ಪಶುಸಂಗೋಪನ/ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು ಶೂನ್ಯ ಬಡ್ತಿದರದಲ್ಲಿ ವಿತರಿಸುವ
ಯೋಜನೆ

1. ಈ ಯೋಜನೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್, ಪಿಕಾರ್ಡ್ ಬ್ಯಾಂಕುಗಳು
ಹಾಗೂ ಡಿಸಿಬಿ ಬ್ಯಾಂಕುಗಳು ರೂ. 5.00 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2.00
ಲಕ್ಷಗಳವರೆಗೆ ಪಶುಸಂಗೋಪನ/ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು
ಶೂನ್ಯ ಬಡ್ತಿದರ ಅನ್ವಯವಾಗುವಂತೆ ರೈತರಿಗೆ ವಿತರಿಸಬೇಕಿರುತ್ತದೆ.
2. ರೈತನ ಭೂಮಿ ಅಥವಾ ವಾಸ ಸ್ಥಳ ಇರುವ ಪ್ರಾಥಮಿಕ ಸಹಕಾರ ಸಂಘದಲ್ಲಿ ರೈತನು ಸಾಲಕ್ಕಾಗಿ ಅರ್ಜಿ
ಸಲ್ಲಿಸಬೇಕು. ಸಂಘ ನಿಷ್ಠೆಯ ಆಧಾರದಲ್ಲಿ ಸಂಬಂಧಿಸಿದ ಡಿಸಿಬಿ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಬೇಕು.
3. ರೈತನು ಸಾಲ ಪಡೆಯಲು ನೀಡುವ ಬಾ ಡಾಖಲೆಗಳಲ್ಲಿ ಇತರರೇ ಯಾವುದೇ ಬ್ಯಾಂಕಿನಿಂದ ಸಾಲ
ಪಡೆದಿರಬಾರದು.
4. ಅಲ್ಪಾವಧಿ ಕೃಷಿ ಸಾಲ ವಿತರಿಸಲು ರೈತನು ಹೊಂದಿರುವ ಭೂಮಿವಳಿಗೆ ಮತ್ತು ಬೆಳೆಯುವ ಬೆಳೆಗೆ, ರಾಜ್ಯ
ತಾಂತ್ರಿಕ ಸಲಹಾ ಸಮಿತಿ ಪ್ರತೀ ಬೆಳೆಗೆ ನಿಗದಿ ಪಡಿಸಿದ ಸ್ಟೇಲ್ ಅಫ್ ಫೈನಾನ್ಸ್ ಪ್ರಕಾರ ಬೆಳೆ ಸಾಲದ
ಗರಿಷ್ಠ ಮಿತಿಯಾದ ಕ್ರಮಿಕ ಪತ್ತಿನ ಮಿತಿ (NCL) ಗೆ ಸಂಬಂಧಿಸಿದ ಚಿಲ್ಲಾ ಸಹಕಾರ ಕೇಂದ್ರ
ಬ್ಯಾಂಕುಗಳಿಂದ ಅನುಮೋದನೆ ಪಡೆದಿರತಕ್ಕದ್ದು ಹಾಗೂ ಬೆಳೆ ವಿಮೆ ಒಳಗೊಂಡಂತೆ ಸದರಿ ಮಿತಿ ಅಥವಾ
ರೂ.5.00 ಲಕ್ಷ ಯಾವುದು ಕಡಿಮೆಯೋ ಆ ಮಿತಿಗೆ ಮಾತ್ರ ಸಾಲ ದೊರೆಯುತ್ತದೆ.
5. ಸಂಘಗಳು ಹೆಚ್ಚಿನ ಪ್ರಮಾಣದ ಸಾಲ ವಿತರಿಸಿದ್ದರೂ ಸಹ ಶೂನ್ಯ ಬಡ್ತಿ ದರ ರೂ.5 ಲಕ್ಷಗಳ ವರೆಗಿನ
ಸಾಲಕ್ಕೆ ಅನ್ವಯವಾಗುತ್ತದೆ.
6. ರೈತನು ಪಡೆದ ಸಾಲವನ್ನು ಸಂಘವು ನಿಗದಿಪಡಿಸಿದ ಗಡುವು ದಿನಾಂಕ ಅಥವಾ ಒಂದು ವರ್ಷ ಇದರಲ್ಲಿ
ಯಾವುದು ಕಡಿಮೆಯೋ ಆ ಅವಧಿಯಲ್ಲಿ ಮರುಪಾವತಿಸಿದಲ್ಲಿ ಮಾತ್ರ ಬಡ್ತಿ ಸಹಾಯಧನ ಲಭ್ಯವಾಗುತ್ತದೆ.
7. ಚಿಲ್ಲಾ ಸಹಕಾರ ಬ್ಯಾಂಕುಗಳು ನಬಾರ್ಡ್ ನಿಂದ ದೊರೆಯುವ ಪುನರ್ಗನ ಮತ್ತು ತಮ್ಮ ಬಂಡವಾಳದ
ಲಭ್ಯತೆ ಆಧರಿಸಿ ರೈತರಿಗೆ ಸಾಲ ಮಂಜೂರು ಮಾಡಲಾಗುತ್ತದೆ.

2. 15.00 ಲಕ್ಷಗಳವರೆಗೆ ಮಧ್ಯಮಾವಧಿ/ದೀರ್ಘಾವಧಿ ಕೃಷಿ ಸಾಲಗಳನ್ನು ಶೇಕಡ 3 ರ ಬಡ್ತಿ ದರದಲ್ಲಿ ವಿತರಿಸುವ
ಯೋಜನೆ.

- ಈ ಯೋಜನೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್, ಪಿಕಾರ್ಡ್ ಬ್ಯಾಂಕುಗಳು
ಹಾಗೂ ಡಿಸಿಬಿ ಬ್ಯಾಂಕುಗಳು ರೂ. 15.00 ಲಕ್ಷಗಳವರೆಗಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ
ಸಾಲವನ್ನು ಶೇ.3 ರ ಬಡ್ತಿದರ ಅನ್ವಯವಾಗುವಂತೆ ರೈತರಿಗೆ ವಿತರಿಸಬೇಕಿರುತ್ತದೆ.
2. ರೈತನ ಭೂಮಿ ಅಥವಾ ವಾಸ ಸ್ಥಳ ಇರುವ ಪ್ರಾಥಮಿಕ ಸಹಕಾರ ಸಂಘದಲ್ಲಿ ರೈತನು ಸಾಲಕ್ಕಾಗಿ ಅರ್ಜಿ
ಸಲ್ಲಿಸಬೇಕು. ಸಂಘ ನಿಷ್ಠೆಯ ಆಧಾರದಲ್ಲಿ ಸಂಬಂಧಿಸಿದ ಡಿಸಿಬಿ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಬೇಕು.
3. ರೈತನು ಸಾಲ ಪಡೆಯಲು ನೀಡುವ ಬಾ ಡಾಖಲೆಗಳಲ್ಲಿ ಇತರರೇ ಯಾವುದೇ ಬ್ಯಾಂಕಿನಿಂದ ಸಾಲ
ಪಡೆದಿರಬಾರದು.
4. ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಲು ನಬಾರ್ಡ್ ನಿಗದಿಪಡಿಸಿದ ಯುನಿಟ್ ಕಾನ್ಸ್ಟ್
ಅನ್ವಯ ಮತ್ತು ಭದ್ರತೆಯ ಮೌಲ್ಯವನ್ನಯ ಸಾಲದ ಮಿತಿಯನ್ನು ನಿಗದಿಪಡಿಸಲಾಗುತ್ತದೆ ಮತ್ತು ಸಾಲಕ್ಕೆ
ಡಿಸಿಬಿ ಬ್ಯಾಂಕುಗಳ ಸಾಲ ನಿಯಮಾವಳಿಗಳನ್ವಯ ಭದ್ರತೆ ಪಡೆಯಲಾಗುತ್ತದೆ.
5. ಸಂಘಗಳು ಹೆಚ್ಚಿನ ಪ್ರಮಾಣದ ಸಾಲ ವಿತರಿಸಿದ್ದರೂ ಸಹ ಶೇ.3 ರ ಬಡ್ತಿ ದರ ರೂ.15 ಲಕ್ಷಗಳ ವರೆಗಿನ
ಸಾಲಕ್ಕೆ ಅನ್ವಯವಾಗುತ್ತದೆ.
6. ರೈತನು ಪಡೆದ ಸಾಲವನ್ನು ಸಂಘವು ಗರಿಷ್ಠ 10 ವರ್ಷಗಳ ಅವಧಿಗೆ ನಿಗದಿಪಡಿಸಿದ ಗಡುವು
ದಿನಾಂಕದೊಳಗೆ ಸಾಲ ಮರುಪಾವತಿಸಿದಲ್ಲಿ ಮಾತ್ರ ಬಡ್ತಿ ಸಹಾಯಧನ ಲಭ್ಯವಾಗುತ್ತದೆ.
7. ಚಿಲ್ಲಾ ಸಹಕಾರ ಬ್ಯಾಂಕುಗಳು ಹಾಗೂ ಪಿಕಾರ್ಡ್ ಬ್ಯಾಂಕ್ ನಬಾರ್ಡ್ ನಿಂದ ದೊರೆಯುವ ಪುನರ್ಗನ
ಮತ್ತು ತಮ್ಮ ಬಂಡವಾಳದ ಲಭ್ಯತೆ ಆಧರಿಸಿ ರೈತರಿಗೆ ಸಾಲ ಮಂಜೂರು ಮಾಡಲಾಗುತ್ತದೆ.

೩. ಅಡಮಾನ ಸಾಲ

1. ರೈತನು ಸಂಪದ ಸದಸ್ಯನಾಗಿರತಕ್ಕದ್ದು.
2. ರೈತನ ಭೂಮಿ ಅಥವಾ ವಾಸ ಸ್ಥಳ ಸಂಪದ ವ್ಯಾಪ್ತಿಯಲ್ಲಿರತಕ್ಕದ್ದು.
3. ರೈತನು ತನ್ನ ಕೃಷಿ ಉತ್ಪನ್ನಗಳನ್ನು ಸಹಕಾರ ಸಂಘಗಳ ಗೋದಾಮಿನಲ್ಲಿ ಶೇಖರಿಸಿಡತಕ್ಕದ್ದು.
4. ಶೇಖರಣೆ ಮಾಡಿದ ಕೃಷಿ ಉತ್ಪನ್ನದ ಶೇ.70 ರಷ್ಟು ಮೌಲ್ಯ ಅಥವಾ ರೂ.2.00 ಲಕ್ಷ ಅದರಲ್ಲಿ ಯಾವುದು ಕಡಿಮೆಯೋ ಆ ಮೊತ್ತದ ಸಾಲವನ್ನು ಶೇ.7 ರ ಬಡ್ಡಿ ದರದಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಪಡೆಯಬಹುದಾಗಿದೆ.
5. ಸಹಕಾರದಿಂದ ಶೇ.4.00 ರ ಬಡ್ಡಿ ಸಹಾಯವನವನ್ನು ರೈತರ ಪರವಾಗಿ ಸಹಕಾರ ಸಂಘಗಳ ನೀಡಲಾಗುವುದು.

4. ನಾಲ್ಕು ಚಕ್ರದ ಪಿಕ್‌ಅಪ್ ವ್ಯಾನ್ (Pick-up van) ಖರೀದಿಸಲು ಏಳು ಲಕ್ಷ ರೂ.ವರೆಗಿನ ಸಾಲವನ್ನು ಶೇ.4 ರ ಬಡ್ಡಿ ದರದಲ್ಲಿ ವಿತರಿಸುವ ಯೋಜನೆ

1. ಈ ಯೋಜನೆಯು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇರುವ ಕೃಷಿ ಪತ್ತಿನ ಸಹಕಾರಿ ಸಂಘಗಳು ಅಂದರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಟೆಲೆಫೋನ್ ಸಹಕಾರ ಸಂಘಗಳು, ಪಿಕಾರ್ಡ್ ಬ್ಯಾಂಕುಗಳು ರೈತರಿಗೆ ನೇರವಾಗಿ ಪಿಕ್ ಅಪ್ ವ್ಯಾನ್ ಖರೀದಿಸಲು ನೀಡುವ ಸಾಲಗಳಿಗೆ ಅನ್ವಯಿಸುತ್ತದೆ.
2. ಈ ಯೋಜನೆಯಲ್ಲಿ ಸಾಲ ಪಡೆಯಲು ರೈತರ ಸಾಗುವಳಿ ಭೂಮಿಯು ಗುಡ್ಡಗಾಡು ಪ್ರದೇಶದಲ್ಲಿರಬೇಕು. ಅಂದರೆ ರೈತರ ಹೊಲವು ಶೇ.15 ಕ್ಕಿಂತ ಹೆಚ್ಚಿನ ಸ್ಲೋಪ್ ಹೊಂದಿರಬೇಕು ಅಥವಾ ರೈತನ ಮನೆ, ತಾಲ್ಲೂಕು ಮಾರುಕಟ್ಟೆ ಮತ್ತು ಹೊಲದ ನಡುವಿನ ರಸ್ತೆಯು ಗುಡ್ಡದ ಪ್ರದೇಶಗಳನ್ನು ಹೊಂದಿರತಕ್ಕದ್ದು ಮತ್ತು ರೈತನ ಹೊಲದಲ್ಲಿ ಬ್ರಾಕ್ಕರ್ ನ್ನು ಬಳಸಿ ಉಳುಮೆ ಮಾಡದೇ ಇರಬೇಕು. ಗುಡ್ಡಗಾಡು ಪ್ರದೇಶಗಳ ಗ್ರಾಮಗಳನ್ನು ಡಿಸಿಲಿ ಬ್ಯಾಂಕುಗಳು ಜಿಲ್ಲಾಧಿಕಾರಿಯವರಿಂದ ಅನುಮೋದನೆ ಪಡೆದು ಸಂಬಂಧಿಸಿದ ಎಲ್ಲಾ ಸಹಕಾರ ಸಂಘಗಳಿಗೆ ಹಾಗೂ ಇಲಾಖಾ ಅಧಿಕಾರಿಗಳಿಗೆ ತಿಳಿಸತಕ್ಕದ್ದು. ಹಾಗೂ ಈ ಪ್ರದೇಶದಲ್ಲಿನ ಭೂಮಿ ಹೊಂದಿರುವ ರೈತರಿಗೆ ಮಾತ್ರ ಯೋಜನೆಯಲ್ಲಿ ಸಾಲ ವಿತರಿಸತಕ್ಕದ್ದು.
3. ಈ ಯೋಜನೆಯಲ್ಲಿನ ಜಿಲ್ಲೆಗಳಲ್ಲಿ ಭೂಮಿ ಹೊಂದಿರುವ ರೈತರಿಗೆ ಗರಿಷ್ಠ 1.75 ಟನ್ ಸಾಗಾಣಿಕೆ ತಾಮರ್ಪಣದ ಗರಿಷ್ಠ 3 ಸೀಬರ್ ಹೊಂದಿರುವ ನಾಲ್ಕು ಚಕ್ರದ ಪಿಕ್ ವ್ಯಾನ್ ಖರೀದಿಸಲು ಈ ಜಿಲ್ಲೆಗಳ ಸಹಕಾರ ಸಂಘಗಳು ಗರಿಷ್ಠ ರೂ.7.00 ಲಕ್ಷಗಳ ವರೆಗೆ ನೀಡುವ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
4. ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳು ಗರಿಷ್ಠ ಶೇ.11 ರ ಬಡ್ಡಿ ದರ ಮತ್ತು ಡಿಸಿಲಿ ಬ್ಯಾಂಕುಗಳು ಗರಿಷ್ಠ 10 ರ ಬಡ್ಡಿ ದರದಲ್ಲಿ ಸಾಲ ವಿತರಿಸಬೇಕು.
5. ಪ್ರತಿ ಜಿಲ್ಲೆಯಲ್ಲಿ 100 ಪಲಾನುಮತಿಗಳಿಗೆ ಈ ಸೌಲಭ್ಯ ದೊರೆಯಲಿದೆ.
6. ರೈತರು ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ 7 ವರ್ಷಗಳ ಅವಧಿಗೆ ಸಹಕಾರ ಸಂಘಗಳು ವಿಗದಿಪಡಿಸಿದ ಗಡುವಿನ ವಿನಾಂಕವೊಳಗೆ ಸಾಲದ ಕಂತನ್ನು ಮರುಪಾವತಿಸಿದಲ್ಲಿ ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳಿಗೆ ಶೇ.7 ಮತ್ತು ಡಿಸಿಲಿ ಬ್ಯಾಂಕುಗಳಿಗೆ ರೈತರ ಪರವಾಗಿ ಶೇ.6 ರ ಬಡ್ಡಿ ಸಹಾಯವನ ದೊರೆಯುತ್ತದೆ. ಇದರಿಂದ ರೈತರಿಗೆ ಶೇ.1 ರ ಬಡ್ಡಿ ದರದಲ್ಲಿ ಸಾಲ ದೊರಕತಕ್ಕದ್ದು.


5. ರೈತರು ಗೋದಾಮು ನಿರ್ಮಿಸಲು ರೂ.20 ಲಕ್ಷಗಳ ವರೆಗೆ ಪಡೆದ ಸಾಲಗಳಿಗೆ ಶೇ.7 ರ ಬಡ್ಡಿ ಸಹಾಯವನ ನೀಡುವುದು.

1. ಈ ಯೋಜನೆಯು ಕೃಷಿ ಪತ್ತಿನ ಸಹಕಾರಿ ಸಂಘಗಳು ಅಂದರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಪಿಕಾರ್ಡ್ ಬ್ಯಾಂಕುಗಳು ರೈತರಿಗೆ ನೇರವಾಗಿ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವ ಪಲುನಾಗಿ ಗೋದಾಮುಗಳನ್ನು ನಿರ್ಮಿಸಲು ನೀಡುವ ಸಾಲಗಳಿಗೆ ಅನ್ವಯಿಸುತ್ತದೆ.
2. ಈ ಯೋಜನೆಯಲ್ಲಿ ಪಡೆಯುವ ಸಾಲದಲ್ಲಿ ರೈತರು ಗ್ರಾಮೀಣ ಪ್ರದೇಶಗಳಲ್ಲಿರುವ ತಮ್ಮ ಗ್ರಾಮ ಸಂಚಾಯಿತಿ/ಪಟ್ಟಣ ಸಂಚಾಯಿತಿ ವ್ಯಾಪ್ತಿಯ ವಿನೇಶನಗಳಲ್ಲಿ ಅಥವಾ ಕೃಷಿ ಇಲಾಖೆಯಲ್ಲಿ Warehousing Development and Regulatory Authority ನಡಾಡ್ ವಿಗದಿಪಡಿಸಿದ ವಿನ್ಯಾಸದನ್ವಯ ಗೋದಾಮು ನಿರ್ಮಿಸತಕ್ಕದ್ದು.

3. ಈ ಯೋಜನೆಯಲ್ಲಿ ಸಹಕಾರ ಸಂಘಗಳು ಗರಿಷ್ಠ ರೂ.20.00 ಲಕ್ಷಗಳ ವರೆಗೆ ನೀಡಿದ ಸಾಲಗಳಿಗೆ ಬಡ್ಡಿ ಸಹಾಯಧನ ದೊರೆಯುತ್ತದೆ. ಸಹಕಾರ ಸಂಘಗಳು ರೂ.20.00 ಲಕ್ಷಕ್ಕಿಂತ ಹೆಚ್ಚಿನ ಸಾಲ ವಿತರಿಸಿದರೂ ಸಹ ಮೊದಲ ರೂ.20.00 ಲಕ್ಷಗಳ ವರೆಗಿನ ಸಾಲದ ಹೊರಬಾಕಿಗೆ ಬಡ್ಡಿ ಸಹಾಯಧನ ದೊರೆಯುತ್ತದೆ.
4. ಸಹಕಾರ ಸಂಘಗಳು ಗರಿಷ್ಠ ಶೇ.20 ರಷ್ಟು ವಂತಿಕೆಯನ್ನು ಮಾತ್ರ ಪಡೆದು ಉಳಿದ ಮೊತ್ತವನ್ನು ಸಾಲದ ರೂಪದಲ್ಲಿ ವಿತರಿಸತಕ್ಕದ್ದು. ಸಾಲದ ಮೊತ್ತಕ್ಕೆ ಗೋದಾಮು ಮತ್ತು ಚೂಮಿಯ ಮೌಲ್ಯ ಒಳಗೊಂಡಂತೆ 1.50 ರಷ್ಟು ಮಾತ್ರ ಭದ್ರತೆ ಪಡೆಯತಕ್ಕದ್ದು.
5. ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳು ಗರಿಷ್ಠ ಶೇ.1 ರ ಬಡ್ಡಿ ದರ ಮತ್ತು ಡಿಸ್ಕಿ ಬ್ಯಾಂಕುಗಳು ಗರಿಷ್ಠ 10 ರ ಬಡ್ಡಿ ದರದಲ್ಲಿ ಸಾಲ ವಿತರಿಸಬೇಕು.
6. ರೈತರು ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ 7 ವರ್ಷಗಳ ಅವಧಿಗೆ ಸಹಕಾರ ಸಂಘಗಳು ನಿಗದಿಪಡಿಸಿದ ಗಡುವಿನ ವಿನಾಂಕಮೊಳಗೆ ಸಾಲದ ಕಂತನ್ನು ಮರುಪಾವತಿಸಿದಲ್ಲಿ ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳಿಗೆ ಶೇ.7 ಮತ್ತು ಡಿಸ್ಕಿ ಬ್ಯಾಂಕುಗಳಿಗೆ ರೈತರ ಸರವಾಗಿ ಶೇ.6 ರ ಬಡ್ಡಿ ಸಹಾಯಧನ ದೊರೆಯುತ್ತದೆ. ಇದರಿಂದ ರೈತರಿಗೆ ಶೇ.4 ರ ಬಡ್ಡಿ ದರದಲ್ಲಿ ಸಾಲ ದೊರೆಯತಕ್ಕದ್ದು.

ಸಹಕಾರ ಸಂಘಗಳ ಅಪರ ನಿಬಂಧಕರು

(ಸಹ)


07/8/25